



ಭಾರತ ಹವಾಮಾನ ಇಲಾಖೆ

ಹವಾಮಾನ ಕೇಂದ್ರ, ಬೆಂಗಳೂರು

ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ

ಕರ್ನಾಟಕ ರಾಜ್ಯ ಕೃಷಿ ಹವಾಮಾನ ಪ್ರಕಟಣೆ ದಿನಾಂಕ: ೨೭.೦೬.೨೦೧೭



ಕಳೆದ ೪ ದಿನಗಳ ಹವಾಮಾನ ವರದಿ:

೨೩ ರಂದು, ರಾಜ್ಯದಾದ್ಯಂತ ಮುಂಗಾರು ದುರ್ಬಲವಾಗಿತ್ತು.

ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

೨೪ ರಂದು,

ಕರಾವಳಿಯ ಬಹುತೇಕ ಕಡೆಗಳಲ್ಲಿ; ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

೨೫ ರಂದು, ಕರಾವಳಿಯಲ್ಲಿ ಮುಂಗಾರು ಚುರುಕಾಗಿತ್ತು.

ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

೨೬ ರಂದು, ಕರಾವಳಿಯಲ್ಲಿ ಮುಂಗಾರು ಚುರುಕಾಗಿತ್ತು.

ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ರಾಜ್ಯದ ಮಳೆ ಮುನ್ಸೂಚನೆ:

- ೨೮.೦೬.೨೦೧೭: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
೨೯.೦೬.೨೦೧೭: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
೩೦.೦೬.೨೦೧೭: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
೦೧.೦೭.೨೦೧೭: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
೦೨.೦೭.೨೦೧೭: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.


ಹೊರನೋಟ: ರಾಜ್ಯದಾದ್ಯಂತ ಯಾವುದೇ ಹೆಚ್ಚಿನ ಬದಲಾವಣೆ ಇಲ್ಲ.

ಭಾರೀ ಮಳೆ ಮುನ್ನೆಚ್ಚರಿಕೆ:


- ೨೮.೦೬.೧೭: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
೨೯.೦೬.೧೭: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
೩೦.೦೬.೧೭: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
೦೧.೦೭.೧೭: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
೦೨.೦೭.೧೭: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮಳೆಯ ಮುನ್ಸೂಚನೆ


೨೮.೦೬.೧೭ - ೨೯.೦೬.೨೦೧೭:



LEGEND IN Cms:




೩೦.೦೬.೨೦೧೭ - ೦೧.೦೭.೨೦೧೭:




LEGEND IN Cms:

■ >25	■ 12.5-25	■ 6.5-12.4
■ 2.5-6.4	■ 0.5-2.4	■ 0.1-0.4
■ No Rain		

09.02.9002:



LEGEND IN Cms:



ಕೃಷಿ ಸಲಹೆಗಳು

ಕೃಷಿ ಹವಾಮಾನ ಪ್ರಕಾರದ ವಲಯಗಳು

ಈಶಾನ್ಯ ಬದಲಾವಣೆ ವಲಯ

ಬೀದರ್ ಜಿಲ್ಲೆ

ಬೆಳೆ	ಹಂತ	ಕೃಷಿ ಸಲಹೆಗಳು
		<ul style="list-style-type: none"> ಹೆಸರು, ಉದ್ದು, ಜೋಳ (ಡಿ.ಎಸ್.ಎ-2) ಹಾಗೂ ಸೋಯಾ ಅವರೆ ಬಿತ್ತನೆಯನ್ನು ಆಧ್ಯತೆಯ ಮೇರೆಗೆ ಜುಲೈ ಮೊದಲನೇ ವಾರದೊಳಗೆ ಮಾಡಿ ಮುಗಿಸಬೇಕು. ನಂತರ ತೊಗರಿ (ಬಿ.ಎಸ್.ಎಮ್.ಆರ್.-736) ಬಿತ್ತನೆಯನ್ನು ಕೈಕೊಳ್ಳಬೇಕು. ಹೊಲದ ಬದುವು ಮತ್ತು ಸಾಗುವಳಿಯಲ್ಲಿ ಇಲ್ಲದ ಜಮೀನಿನಲ್ಲಿ ಹಣ್ಣಿನ ಹಾಗೂ ಆರ್ಥಿಕವಾಗಿ ಅನುಕೂಲವಾಗುವ ಸಾಗವಾನಿ, ಬೇವು ಮುಂತಾದ ಗಿಡಗಳನ್ನು ಮತ್ತು ಕೃಷಿ ಉಪಕರಣ ತಯಾರಿಸಲು ಉಪಯೋಗವಾಗುವ ಗಿಡಮರಗಳನ್ನು ನೆಡಬೇಕು. ಹೊಲದ ಬದುವು ಮತ್ತು ನೀರು ತಡೆ ಒಡ್ಡುಗಳ ರಿಪೇರಿ ಕೆಲಸವನ್ನು ಕೈಕೊಳ್ಳಬೇಕು.
ಸೋಯಾ ಅವರೆ	ಬಿತ್ತುವ	<ul style="list-style-type: none"> ರೈತರು ಶಿಫಾರಸು ಮಾಡಿದ 30 ಕಿ.ಗ್ರಾಂ. ಸೋಯಾ ಅವರೆಯನ್ನು 500 ಗ್ರಾಂ ರೈಜೋಬಿಯಂ ಜೀವಾಣುವಿನಿಂದ ಬೀಜೋಪಚಾರ ಮಾಡಿ ಸಾಲಿನಿಂದ ಸಾಲಿಗೆ 30 ಸೆಂ.ಮೀ. ಮತ್ತು ಬೀಜ ದಿಂದ ಬೀಜಕ್ಕೆ 10 ಸೆಂ.ಮೀ. ಅಂತರದಲ್ಲಿ ಪ್ರತಿ ಎಕರೆಗೆ ಬಿತ್ತನೆ ಮಾಡಬೇಕು. ಬಿತ್ತನೆಯಾದಿನ ಶಿಫಾರಸು ಮಾಡಿದ ರಸಗೊಬ್ಬರವಾದ 16:32:10 ಕಿ.ಗ್ರಾಂ. ಸಾ.ರಂ.ಪೋ. ಪ್ರತಿ ಎಕರೆ ಭೂಮಿಯಲ್ಲಿ ಸೇರಿಸಬೇಕು. ಬಿತ್ತನೆಯಾದಿನ ಅಥವಾ ಮರುದಿನ 1.5 ಲೀಟರ್ ಅಲಾಕ್ಸೋರ್ 50 ಇ.ಸಿ. ಅಥವಾ 15 ಗ್ರಾಂ ಕ್ಲೋರಿಮ್ಯೂರಾನ್ 25 ಇ.ಸಿ. ಕಳೆನಾಶಕವನ್ನು 300 ಲೀಟರ್ ನೀರಿನಲ್ಲಿ ಬೆರೆಸಿ ಒಂದು ಎಕರೆ ಪ್ರದೇಶಕ್ಕೆ ಮಣ್ಣಿನ ಮೇಲೆ ಸಿಂಪಡಿಸಬೇಕು.
ಹೆಸರು		<ul style="list-style-type: none"> ರೈತರು ಶಿಫಾರಸು ಮಾಡಿದ 5 ಕಿ.ಗ್ರಾಂ. ಹೆಸರನ್ನು 200 ಗ್ರಾಂ ರೈಜೋಬಿಯಂ ಜೀವಾಣುವಿನಿಂದ ಬೀಜೋಪಚಾರ ಮಾಡಿ ಸಾಲಿನಿಂದ ಸಾಲಿಗೆ 30 ಸೆಂ.ಮೀ. ಮತ್ತು ಬೀಜ ದಿಂದ ಬೀಜಕ್ಕೆ 10 ಸೆಂ.ಮೀ. ಅಂತರದಲ್ಲಿ ಪ್ರತಿ ಎಕರೆಗೆ ಬಿತ್ತನೆ ಮಾಡಬೇಕು. ಹೆಸರು ಬೆಳೆಯನ್ನು ಬಿತ್ತುವ ಮುನ್ನ ಪ್ರತಿ ಕಿ.ಗ್ರಾಂ ಬೀಜವನ್ನು 20 ಗ್ರಾಂ ಕ್ಯಾಲ್ಸಿಯಂ ಕ್ಲೋರೈಡನ್ನು ಒಂದು ಲೀಟರ್ ನೀರಿನಲ್ಲಿ ಕರಗಿಸಿದ ದ್ರಾವಣದಲ್ಲಿ ಒಂದು ತಾಸು ನೆನೆಸಿ, ಒಣಗಿಸಿ ಬಿತ್ತನೆ ಮಾಡಬೇಕು. ಇದರಿಂದ ಬೆಳೆಗೆ ಬರ ನಿರೋಧಕ ಶಕ್ತಿ ಬರುವುದರಿಂದ ಕಡಿಮೆ ಪ್ರಮಾಣದಲ್ಲಿ ಮಳೆ ಆದಾಗ್ಯೂ ಬೆಳೆ ಚೆನ್ನಾಗಿ ಬರುವದು. ಬಿತ್ತನೆಯಾದಿನ ಶಿಫಾರಸು ಮಾಡಿದ ರಸಗೊಬ್ಬರವಾದ 10:20 ಕಿ.ಗ್ರಾಂ. ಸಾ.ರಂ. ಪ್ರತಿ ಎಕರೆ ಭೂಮಿಯಲ್ಲಿ ಸೇರಿಸಬೇಕು.
ಉದ್ದು	ಬಿತ್ತುವ	<ul style="list-style-type: none"> ರೈತರು ಶಿಫಾರಸು ಮಾಡಿದ 5 ಕಿ.ಗ್ರಾಂ. ಉದ್ದು ಬೆಳೆಯನ್ನು 200 ಗ್ರಾಂ ರೈಜೋಬಿಯಂ ಜೀವಾಣುವಿನಿಂದ ಬೀಜೋಪಚಾರ ಮಾಡಿ ಸಾಲಿನಿಂದ ಸಾಲಿಗೆ 30 ಸೆಂ.ಮೀ. ಮತ್ತು ಬೀಜ ದಿಂದ ಬೀಜಕ್ಕೆ 10 ಸೆಂ.ಮೀ. ಅಂತರದಲ್ಲಿ ಪ್ರತಿ ಎಕರೆಗೆ ಬಿತ್ತನೆ ಮಾಡಬೇಕು. ಉದ್ದು ಬೆಳೆಯನ್ನು ಬಿತ್ತುವ ಮುನ್ನ ಪ್ರತಿ ಕಿ.ಗ್ರಾಂ ಬೀಜವನ್ನು 20 ಗ್ರಾಂ ಕ್ಯಾಲ್ಸಿಯಂ ಕ್ಲೋರೈಡನ್ನು ಒಂದು ಲೀಟರ್ ನೀರಿನಲ್ಲಿ ಕರಗಿಸಿದ ದ್ರಾವಣದಲ್ಲಿ ಒಂದು ತಾಸು ನೆನೆಸಿ, ಒಣಗಿಸಿ ಬಿತ್ತನೆ ಮಾಡಬೇಕು. ಇದರಿಂದ ಬೆಳೆಗೆ ಬರ ನಿರೋಧಕ ಶಕ್ತಿ ಬರುವುದರಿಂದ ಕಡಿಮೆ ಪ್ರಮಾಣದಲ್ಲಿ ಮಳೆ ಆದಾಗ್ಯೂ ಬೆಳೆ ಚೆನ್ನಾಗಿ ಬರುವದು. ಬಿತ್ತನೆಯಾದಿನ ಶಿಫಾರಸು ಮಾಡಿದ ರಸಗೊಬ್ಬರವಾದ 10:20 ಕಿ.ಗ್ರಾಂ. ಸಾ.ರಂ. ಪ್ರತಿ ಎಕರೆ ಭೂಮಿಯಲ್ಲಿ ಸೇರಿಸಬೇಕು. ಬೀಜ ಬಿತ್ತಿದ ಎರಡು ದಿನಗಳ ಒಳಗಾಗಿ ಪ್ರತಿ ಎಕರೆಗೆ 1.5 ಲೀಟರ್ ಅಲಾಕ್ಸೋರ್ 50 ಇ.ಸಿ. ಅಥವಾ 1.2 ಲೀಟರ್ ಫ್ಲುಕ್ಲೋರಾಲಿನ್ 45 ಇ.ಸಿ. ಕಳೆನಾಶಕವನ್ನು 400 ಲೀಟರ್ ನೀರಿನಲ್ಲಿ ಬೆರೆಸಿ ಒಂದು ಎಕರೆ

		ಪ್ರದೇಶಕ್ಕೆ ಮಣ್ಣಿನ ಮೇಲೆ ಸಿಂಪಡಿಸಬೇಕು.
ಜೋಳ	ಬಿತ್ತುವ	<ul style="list-style-type: none"> • ರೈತರು ಶಿಫಾರಸು ಮಾಡಿದ 2.5-3 ಕಿ.ಗ್ರಾಂ. ಜೋಳವನ್ನು ಸಾಲಿನಿಂದ ಸಾಲಿಗೆ 45 ಸೆಂ.ಮೀ. ಮತ್ತು ಮತ್ತು ಬೀಜ ದಿಂದ ಬೀಜಕ್ಕೆ 15 ಸೆಂ.ಮೀ. ಅಂತರದಲ್ಲಿ ಪ್ರತಿ ಎಕರೆಗೆ ಬಿತ್ತನೆ ಮಾಡಬೇಕು. • ಜೋಳವನ್ನು ಬಿತ್ತುವ ಮುನ್ನ ಪ್ರತಿ ಕಿ.ಗ್ರಾಂ ಬೀಜವನ್ನು 30 ಗ್ರಾಂ ಕ್ಯಾಲ್ಸಿಯಂ ಕ್ಲೋರೈಡನ್ನು ಒಂದು ಲೀಟರ್ ನೀರಿನಲ್ಲಿ ಕರಗಿಸಿದ ದ್ರಾವಣದಲ್ಲಿ ಒಂದು ತಾಸು ನೆನೆಸಿ, ಒಣಗಿಸಿ ಬಿತ್ತನೆ ಮಾಡಬೇಕು. ಇದರಿಂದ ಬೆಳೆಗೆ ಬರ ನಿರೋಧಕ ಶಕ್ತಿ ಬರುವುದರಿಂದ ಕಡಿಮೆ ಪ್ರಮಾಣದಲ್ಲಿ ಮಳೆ ಆದಾಗ್ಯೂ ಬೆಳೆ ಚೆನ್ನಾಗಿ ಬರುವದು. • ಬಿತ್ತನೆಯಾದಿನ ಶಿಫಾರಸು ಮಾಡಿದ ರಸಗೊಬ್ಬರವಾದ 20:30:14 ಕಿ.ಗ್ರಾಂ. ಸಾ.ರಂ.ಪೋ ಪ್ರತಿ ಎಕರೆ ಭೂಮಿಯಲ್ಲಿ ಸೇರಿಸಬೇಕು. • ಬಿತ್ತನೆಯಾದಿನ ಅಥವಾ ಮರುದಿನ ಅಟ್ರಾಜಿನ್ 400 ಗ್ರಾಂ 50 ಡಬ್ಬುಪಿ ಕಳೆನಾಶಕವನ್ನು 400 ಲೀಟರ್ ನೀರಿನಲ್ಲಿ ಬೆರೆಸಿ ಒಂದು ಎಕರೆ ಪ್ರದೇಶಕ್ಕೆ ಮಣ್ಣಿನ ಮೇಲೆ ಸಿಂಪಡಿಸಬೇಕು.
ತೊಗರಿ	ಬಿತ್ತುವ	<ul style="list-style-type: none"> • ರೈತರು ಶಿಫಾರಸು ಮಾಡಿದ 5 ಕಿ.ಗ್ರಾಂ. ತೊಗರಿಯನ್ನು 200 ಗ್ರಾಂ ರೈಜೋಬಿಯಂ ಜೀವಾಣುವಿನಿಂದ ಬೀಜೋಪಚಾರ ಮಾಡಿ ಸಾಲಿನಿಂದ ಸಾಲಿಗೆ 90 ಸೆಂ.ಮೀ. ಮತ್ತು ಬೀಜ ದಿಂದ ಬೀಜಕ್ಕೆ 30 ಸೆಂ.ಮೀ. ಅಂತರದಲ್ಲಿ ಪ್ರತಿ ಎಕರೆಗೆ ಬಿತ್ತನೆ ಮಾಡಬೇಕು. • ತೊಗರಿಯನ್ನು ಬಿತ್ತುವ ಮುನ್ನ ಪ್ರತಿ ಕಿ.ಗ್ರಾಂ ಬೀಜವನ್ನು 20 ಗ್ರಾಂ ಕ್ಯಾಲ್ಸಿಯಂ ಕ್ಲೋರೈಡನ್ನು ಒಂದು ಲೀಟರ್ ನೀರಿನಲ್ಲಿ ಕರಗಿಸಿದ ದ್ರಾವಣದಲ್ಲಿ ಒಂದು ತಾಸು ನೆನೆಸಿ, ಒಣಗಿಸಿ ಬಿತ್ತನೆ ಮಾಡಬೇಕು. ಇದರಿಂದ ಬೆಳೆಗೆ ಬರ ನಿರೋಧಕ ಶಕ್ತಿ ಬರುವುದರಿಂದ ಕಡಿಮೆ ಪ್ರಮಾಣದಲ್ಲಿ ಮಳೆ ಆದಾಗ್ಯೂ ಬೆಳೆ ಚೆನ್ನಾಗಿ ಬರುವದು. • ಬಿತ್ತನೆಯಾದಿನ ಶಿಫಾರಸು ಮಾಡಿದ ರಸಗೊಬ್ಬರವಾದ 10:20:50 ಕಿ.ಗ್ರಾಂ. ಸಾ.ರಂ.ಪೋ ಪ್ರತಿ ಎಕರೆ ಭೂಮಿಯಲ್ಲಿ ಸೇರಿಸಬೇಕು. • ಬಿತ್ತನೆಯಾದಿನ ಅಥವಾ ಮರುದಿನ 1.5 ಲೀಟರ್ ಅಲಾಕ್ಸೋರ್ 50 ಇ.ಸಿ. ಅಥವಾ 1.2 ಲೀಟರ್ ಪೆಂಡಿಮಿಥಲಿನ್ 30 ಇ.ಸಿ. ಕಳೆನಾಶಕವನ್ನು 400 ಲೀಟರ್ ನೀರಿನಲ್ಲಿ ಬೆರೆಸಿ ಒಂದು ಎಕರೆ ಪ್ರದೇಶಕ್ಕೆ ಮಣ್ಣಿನ ಮೇಲೆ ಸಿಂಪಡಿಸಬೇಕು.
ಹಣ್ಣಿನ ಗಿಡ	--	• ಹಣ್ಣಿನ ಗಿಡಗಳಿಗೆ ಪಾತಿ ಮಾಡಿ ರಸಗೊಬ್ಬರ ಕೊಡಬೇಕು.
ಪಶು ಸಂಗೋಪನೆ		• ಕಾಲು ಮತ್ತು ಬಾಯಿ ಹಾಗೂ ಚಪ್ಪೇ ರೋಗ ಕಂಡುಬಂದಲ್ಲಿ ಲಾಸಿಕೆ ಕೊಡಿಸಬೇಕು.

ಈಶಾನ್ಯ ಒಣ ವಲಯ

ರಾಯಚೂರು ಜಿಲ್ಲೆ / ಕಲ್ಬುರ್ಗಿ ಜಿಲ್ಲೆ/ ಬಳ್ಳಾರಿ ಜಿಲ್ಲೆ/ ಕೊಪ್ಪಳ ಜಿಲ್ಲೆ/ ಯಾದಗಿರಿ ಜಿಲ್ಲೆ

ಬೆಳೆ	ಹಂತ	ಕೃಷಿ ಸಲಹೆಗಳು
ಜೋಳ ನಜ್ಜೆ	ಬಿತ್ತನೆ	ಬೀಜ ಬಿತ್ತಿದ ದಿನ ಅಥವಾ ಮರು ದಿನ ಪ್ರತಿ ಎಕರೆಗೆ 0.4 ಕಿ. ಗ್ರಾ. ಅಟ್ರಾಜಿನ್ 50 ಡಬ್ಬು.ಪಿ. ಕಳೆನಾಶಕವನ್ನು 300 ಲೀ. ನೀರಿನಲ್ಲಿ ಮಣ್ಣಿನ ಮೇಲೆ ಸಿಂಪಡಿಸಬೇಕು.
ಗೋವಿನ ಜೋಳ	ಬಿತ್ತನೆ	ಕಳೆಗಳನ್ನು ಸೂಕ್ತ ಕಳೆನಾಶಕಗಳನ್ನು ಬಳಸಿ ನಿಯಂತ್ರಿಸಬಹುದು.ಎಕರೆಗೆ 1.0 ಕಿ.ಗ್ರಾಂ ಅಟ್ರಾಜಿನ್ 50 ಡಬ್ಬು.ಪಿ ಅಥವಾ 0.5 ಕಿ.ಗ್ರಾಂ ಅಟ್ರಾಜಿನ್ 50 ಡಬ್ಬು.ಪಿ.ಜೊತೆಗೆ 1 ಲೀ. ಪೆಂಡಿಮಿಥಲಿನ್ 30 ಇ.ಸಿ ಕಳೆನಾಶಕವನ್ನು 300 ಲೀ.ನೀರಿನಲ್ಲಿ ಕರಗಿಸಿ ಬಿತ್ತನೆಯಾದ ದಿನ ಅಥವಾ ಮರುದಿನ ಮಣ್ಣಿನ ಮೇಲೆ ಸಿಂಪಡಿಸಬೇಕು.
ಹೆಸರು	ಬಿತ್ತನೆ	ಬೀಜ ಬಿತ್ತಿದ ದಿನ ಅಥವಾ ಮರು ದಿನ ಪ್ರತಿ ಎಕರೆಗೆ 1.3 ಲೀ ಪೆಂಡಿಮಿಥಲಿನ್ 30 ಇ.ಸಿ. ಕಳೆನಾಶಕವನ್ನು 300 ಲೀ. ನೀರಿನಲ್ಲಿ ಬೆರೆಸಿ ಮಣ್ಣಿನ ಮೇಲೆ ಸಿಂಪಡಿಸಬೇಕು.
ತೋಗರಿ	ಬಿತ್ತನೆ	ಬೀಜ ಬಿತ್ತಿದ ದಿನ ಅಥವಾ ಮರು ದಿನ ಪ್ರತಿ ಎಕರೆಗೆ 1.3 ಲೀ ಪೆಂಡಿಮಿಥಲಿನ್ ಅಥವಾ 900 ಮಿ.ಲೀ ಅಲ್ಟಾಕ್ಲೋರ್ ಕಳೆನಾಶಕವನ್ನು 300 ಲೀ. ನೀರಿನಲ್ಲಿ ಬೆರೆಸಿ ಮಣ್ಣಿನ ಮೇಲೆ ಸಿಂಪಡಿಸಬೇಕು
ಉದ್ದು	ಬಿತ್ತನೆ	ಬೀಜ ಬಿತ್ತಿದ ದಿನ ಅಥವಾ ಮರು ದಿನ ಪ್ರತಿ ಎಕರೆಗೆ 0.8 ಲೀ ಫೈಕ್ಲೋರಾಲಿನ್ 45 ಇ.ಸಿ. ಅಥವಾ 1.2 ಅಲ್ಟಾಕ್ಲೋರ್ 50 ಇ.ಸಿ ಕಳೆನಾಶಕವನ್ನು 300 ಲೀ. ನೀರಿನಲ್ಲಿ ಬೆರೆಸಿ ಮಣ್ಣಿನ ಮೇಲೆ ಸಿಂಪಡಿಸಬೇಕು.
ಶೇಂಗಾ	ಬಿತ್ತನೆ	ಬೀಜ ಬಿತ್ತಿದ ದಿನ ಅಥವಾ ಮರು ದಿನ ಪ್ರತಿ ಎಕರೆಗೆ. 1.2 ಲೀ ಅಲ್ಟಾಕ್ಲೋರ್ 50 ಇ.ಸಿ. ಅಥವಾ 1.3 ಲೀ ಪೆಂಡಿಮಿಥಲಿನ್ 30 ಇ.ಸಿ ಅಥವಾ 0.4 ಲೀ ಮೆಟಾಕ್ಲೋರ್ ಕಳೆನಾಶಕವನ್ನು 300 ಲೀ. ನೀರಿನಲ್ಲಿ ಬೆರೆಸಿ ಮಣ್ಣಿನ ಮೇಲೆ ಸಿಂಪಡಿಸಬೇಕು
ಸೋಯೆ ಅವರೆ	ಬಿತ್ತನೆ	ಬಿತ್ತನೆಯಾದ ದಿನ ಅಥವಾ ಮರುದಿನ 1.6 ಲೀ ಅಲ್ಟಾಕ್ಲೋರ್ 50 ಇ.ಸಿ ಅಥವಾ 0.8 ಲೀ ಕ್ಲೋಮ್ಯೂಜೋನ್ 50 ಇ.ಸಿ ಅಥವಾ 15

ಹತ್ತಿ	ಬಿತ್ತನೆ	ರೈತರು ಹತ್ತಿ ಬಿತ್ತಿದ 60 ದಿನಗಳವರೆಗೆ ಕಳೆಗಳನ್ನು ಪೂರ್ತಿಯಾಗಿ ಹತೋಟಿಯಲ್ಲಿಡುವುದು ಅವಶ್ಯ. ಬಿತ್ತಿದ ದಿನ ಅಥವಾ ಮರುದಿನ ಪ್ರತಿ ಎಕರೆಗೆ 500 ಗ್ರಾಂ ಡೈಯುರಾನ್ 80 ಡಬ್ಲ್ಯೂ.ಪಿ. ಅಥವಾ 2 ಲೀ. ಪೆಂಡಿಮಿಥಲಿನ್ 30 ಇ.ಸಿ. ಅಥವಾ 700 ಮಿ .ಲೀ ಪೆಂಡಿಮಿಥಲಿನ್ 38.7 ಸಿ ಎಸ್ ಕಳನಾಶಕವನ್ನು 300 ಲೀ. ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬೇಕು.
ಹೊಲದ ಬದುವು ಮತ್ತು ಸಾಗುವಳಿಯಲ್ಲಿ ಇಲ್ಲದ ಜಮೀನಿನಲ್ಲಿ ಹಣ್ಣಿನ ಹಾಗೂ ಆರ್ಥಿಕವಾಗಿ ಅನುಕೂಲವಾಗುವ ಸಾಗವಾನಿ, ಬೇವು ಮುಂತಾದ ಗಿಡಗಳನ್ನು ಮತ್ತು ಕೃಷಿ ಉಪಕರಣ ತಯಾರಿಸಲು ಉಪಯೋಗವಾಗುವ ಗಿಡಮರಗಳನ್ನು ನೆಡಬೇಕು.		

ಉತ್ತರ ಒಣ ವಲಯ

ವಿಜಯಪುರ ಜಿಲ್ಲೆ/ಬಾಗಲಕೋಟೆ ಜಿಲ್ಲೆ

--

ಗದಗ ಜಿಲ್ಲೆ

--

ಮಧ್ಯ ಒಣ ವಲಯ

ಚಿತ್ರದುರ್ಗ ಜಿಲ್ಲೆ/ ದಾವಣಗೆರೆ ಜಿಲ್ಲೆ/ ತುಮಕೂರು ಜಿಲ್ಲೆ

- ಮಲೆಯಾಳಿಯವರ ಕಡೆ ತೊಗರಿ, ಶೇಂಗಾ, ಸೂರ್ಯಕಾಂತಿ ಮತ್ತು ಹರಳನ್ನು ಬಿತ್ತನೆ ಮಾಡಬಹುದು.
- ಈಗಾಗಲೇ ಬಿತ್ತನೆಗಾಗಿರುವ ಎಳ್ಳು, ಮೆಕ್ಕೆಜೋಳ ಮತ್ತು ಸ್ವಲ್ಪ ವಿಸ್ತೀರ್ಣದಲ್ಲಿ ಶೇಂಗಾ ಬಿತ್ತನೆಗಾಗಿರುವ ಕಡೆ ಅಂತರ ಬೇಸಾಯ ಮಾಡುವುದು ಒಳ್ಳಿತು. 30 ದಿನದ ಶೇಂಗಾ ಬೆಳೆಯುವ ಕಡೆ ಪ್ರತಿ ಹತ್ತು ಮೀಟರ್‌ಗೆ ಒಂದರಂತೆ ದೋಣೆಸಾಲು ಮಾಡುವುದು. ಇದರಿಂದ ಮುಂದಿನ ದಿನಗಳಲ್ಲಿ ಮಳೆಯ ನೀರನ್ನು ಸಂರಕ್ಷಣೆ ಮಾಡಿ ಇಳುವರಿ ಹೆಚ್ಚಿಸಬಹುದು.
- ಶೇಂಗಾ ಬಿತ್ತನೆ ಮಾಡಬೇಕಿರುವ ರೈತರು ರೈತರೊಬ್ಬರು ಮತ್ತು ಪಿ.ಎಸ್.ಬಿ. ಜೀವಾಣುವಿನಿಂದ ಬೀಜೋಪಚಾರ ಮಾಡುವುದರಿಂದ ಕ್ರಮವಾಗಿ ಸಾರಜನಕ ಮತ್ತು ರಂಜಕ ಒದಗಿಸುವುದರ ಜೊತೆಗೆ ಬರ ತಡೆಯುವ ಶಕ್ತಿಯನ್ನು ಬೆಳೆಗೆ ಒದಗಿಸುತ್ತದೆ.
- ಮುನ್ಸೂಚನಾ ಪ್ರದೇಶದಲ್ಲಿ ಬಿಸಿಲಿನ ವಾತಾವರಣವಿದ್ದಲ್ಲಿ ಅಂತರ ಬೇಸಾಯ ಮಾಡುವುದು.
- ಮುಂದಿನ ಐದು ದಿನಗಳಲ್ಲಿ ಚದುರಿದಂತೆ ಮಲೆಯಾಳಿಯ ಸಂಭವವಿರುವುದರಿಂದ ನೀರಾವರಿ ಪ್ರದೇಶದಲ್ಲಿ ಬೆಳೆದಿರುವ ಈರುಳ್ಳಿ, ಸೂರ್ಯಕಾಂತಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಮುನ್ಸೂಚನೆ ನೋಡಿಕೊಂಡು ನೀರು ಹಾಯಿಸುವುದು.

ಪೂರ್ವ ಒಣ ವಲಯ

ಬೆಂಗಳೂರು ನಗರ ಜಿಲ್ಲೆ/ ಬೆಂಗಳೂರು ಗ್ರಾಮಾಂತರ ಜಿಲ್ಲೆ/ ಕೋಲಾರ ಜಿಲ್ಲೆ/ ರಾಮನಗರ/ ಚಿಕ್ಕಬಳ್ಳಾಪುರ ಜಿಲ್ಲೆ

ಬೆಳೆಗಳು	ಹಂತ	ಕೃಷಿ ಸಲಹೆಗಳು
ಮುಂಗಾರು ಬೆಳೆಗಳು	ಬಿತ್ತನೆ ಮತ್ತು ಮೊಳಕೆಯ ಹಂತ	<p>➤ ಆಧ್ಯತೆ ಹೆಚ್ಚಿರುವುದರಿಂದ ಬಿತ್ತನೆ ಮಾಡಿರುವ ಬೆಳೆಗಳಲ್ಲಿ ಕೀಟ ಹಾಗೂ ರೋಗಗಳು ಹೆಚ್ಚಬಹುದು. ಆದುದರಿಂದ ಬೆಳೆಗಳನ್ನಾಧರಿಸಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು.</p> <p>➤ ಈ ತಿಂಗಳ ಮಳೆಯು ವಾಡಿಕೆಗಿಂತ ಕಡಿಮೆ (45%) ಇರುವುದರಿಂದ, ಕೃಷಿ ಹೊಂಡದಲ್ಲಿ ಶೇಖರಣೆಯಾಗಿರುವ ನೀರನ್ನು ಉಪಯೋಗಿಸಿ ರಕ್ಷಣಾತ್ಮಕ ನೀರಾವರಿಯನ್ನು ಕೊಡುವುದು ಸೂಕ್ತ.</p> <p>➤ ಮಳೆಯ ಏರುಪೇರಿಗೆ ಸುತ್ತಿರ ಆದಾಯಕೋಷ್ಟರ ಜಮೀನಿನ ಬದುಗಳ ಮೇಲೆ ಹೆಬ್ಬೇವು, ಸಿಲ್ವರ್ ಓಕ್, ಸರ್ವೆ ಮಾವು ಮತ್ತು (ಮಲ್ಲಿಕ ಮತ್ತು ಬಾದಾಮಿ ಕಸಿ ಗಿಡ) ಮರಗಳನ್ನು ನೆಡುವುದು ಸೂಕ್ತ. ಬದುಗಳ ಸುತ್ತಲು ಮೇವಿನ ಹುಲ್ಲಿನ ಬೀಜಗಳನ್ನು ಬಿತ್ತನೆ ಮಾಡಿ ಇದರಿಂದ ಬದುಗಳು ಭದ್ರವಾಗಿರುತ್ತವೆ ಮತ್ತು ಜಮೀನುಗಳಲ್ಲಿ ನೀರಿನ ತೇವಾಂಶವನ್ನು ಕಾಪಾಡುತ್ತದೆ.</p> <p>➤ ಉತ್ತಮ ಮಳೆಯ ಮುನ್ಸೂಚನೆ ಇರುವುದರಿಂದ ಬೆಳೆಗಳಲ್ಲಿ ಬಸಿಗಾಲುಮೆಗಳನ್ನು ನಿರ್ಮಿಸಿ ಇದರಿಂದ ಹೆಚ್ಚಿನ ನೀರು ಹರಿದು ಹೋಗುತ್ತದೆ, ಈ ನೀರನ್ನು ಕೃಷಿ ಹೊಂಡದಲ್ಲಿ ಶೇಖರಣೆಯಾಗುವಂತೆ ಮಾಡಿ.</p> <p>➤ ಇಳಿಜಾರಿಗೆ ಅಡ್ಡಲಾಗಿ ಉಳುಮೆಯನ್ನು ಮಾಡಿ ಇದರಿಂದ ಮಣ್ಣಿನ ಸವಕಳಿ ಕಡಿಮೆಯಾಗುತ್ತದೆ ಮತ್ತು ತೇವಾಂಶದ ಸಂರಕ್ಷಣೆಯಾಗುತ್ತದೆ.</p>

	<p>➤ ಇನ್ನು ಮುಂಗಾರು ಬಿತ್ತನೆ ಮಾಡಿರದ ಕಡೆಗಳಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಕೆರೆಗೊಡು ಮಣ್ಣನ್ನು ಭೂಮಿಗೆ ಸೇರಿಸಿ ಬಿತ್ತನೆಗೆ ಸಿದ್ಧಪಡಿಸಿಕೊಳ್ಳಿ.</p> <p>➤ ಬಿತ್ತನೆಗೆ ಬೇಕಾಗುವ ಪರಿಕರಗಳ ಪೂರಕಗಳನ್ನು ಸಿದ್ಧತೆ ಮಾಡಿಕೊಳ್ಳಿ. ಮುಂಬರುವ ಬಿತ್ತನೆಗೆ ಅಗತ್ಯವಿರುವ ಬಿತ್ತನೆ ಬೀಜಮಾದರಿಯನ್ನು ಬೀಜಪರೀಕ್ಷಾಲಯಕ್ಕೆ ಕಳುಹಿಸುವ ಮೂಲಕ ಮೊಳಕೆ ಪ್ರಮಾಣದ ಸಾಮರ್ಥ್ಯ ತಿಳಿದುಕೊಳ್ಳುವುದು.</p>
	<p>ಏಕಬೆಳೆ ಪದ್ಧತಿಯಲ್ಲಿ ಈ ಕೆಳಗಿನ ದೀರ್ಘಾವಧಿ ತಳಿಗಳನ್ನು ಬಿತ್ತನೆ ಮಾಡಲು ಸೂಚಿಸಲಾಗಿದೆ</p> <p>ತೋಗರಿ : ಟಿ.ಟಿ.ಬಿ-7, ಬಿ.ಆರ್.ಜಿ-1,2,4 ಮತ್ತು 5</p> <p>ಹರಳು: ಡಿ.ಸಿ.ಎಸ್-9 (ಜ್ಯೋತಿ), ಡಿ.ಸಿ.ಎಚ್-177 ಮತ್ತು 32</p> <p>ಎರಡುಬೆಳೆ ಪದ್ಧತಿಯಲ್ಲಿ ಈ ಕೆಳಗಿನ ಕಡಿಮೆ ಅವಧಿ ತಳಿಗಳನ್ನು ಬಿತ್ತನೆ ಮಾಡಲು ಸೂಚಿಸಲಾಗಿದೆ</p> <p>ರಾಗಿ: ಇಂಡಾಫ್-9, ಎಂ.ಎಲ್-365, ಎಮ್.ಆರ್ 1,2 ಮತ್ತು 6, ಜಿ.ಪಿ.ಯು-48 ಮತ್ತು 66</p> <p>ನೆಲಗಡಲೆ: ಟಿ.ಎಮ್.ವಿ-2, ಜಿ.ಎಲ್-24, ಕೆ.ಸಿ.ಜಿ-2 ಮತ್ತು 6</p>
ತೋಟಗಾರಿಕಾ ಬೆಳೆಗಳು	
ಮಾವು	<p>➤ ಉತ್ತಮ ಮಳೆಯಾಗಿರುವ ಕಡೆಗಳಲ್ಲಿ ಆಳವಾಗಿ ಉಳುಮೆ ಮಾಡಿ ಇದರಿಂದ ವಿವಿಧ ಹಂತದ ಕೀಟಗಳು ನಾಶವಾಗುತ್ತವೆ.</p> <p>➤ ಎಲ್ಲೆಲ್ಲಿ ಮಾವು ಕಟಾವಾಗಿರುವ ಕಡೆಗಳಲ್ಲಿ ಕಳೆಗಳನ್ನು ಕಿತ್ತು ಹಾಕಿ.</p> <p>➤ ಮಾವಿನ ರೆಂಬೆಗಳು ಒತ್ತಾಗಿ ಬೆಳೆದಾಗ ಅವುಗಳಲ್ಲಿ ಕೆಲವೊಂದು ರೆಂಬೆಗಳನ್ನು ಕತ್ತರಿಸಿ ತೆಳುಗೊಳಿಸಿದರೆ ಸೂರ್ಯನ ಬೆಳಕು ಚೆನ್ನಾಗಿ ಬೀಳುತ್ತದೆ.</p>
ಪಶು ವಿಜ್ಞಾನ	<p>ಜಾನುವಾರು, ರೇಷ್ಮೆ ಹಾಗೂ ಕೋಳಿ ಸಾಕಣೆ ಕೊಠಡಿಯ ಉಷ್ಣಾಂಶದ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು.</p> <p>➤ ಚಪ್ಪೆ ರೋಗ : ಈ ರೋಗವು ದನ, ಎಮ್ಮೆ, ಕುರಿಗಳಲ್ಲಿ ಹರಡುತ್ತದೆ. ಸಾಮಾನ್ಯವಾಗಿ ಈ ರೋಗವು ಮಳೆಗಾಲದ ಕೊನೆಯಲ್ಲಿ ಕಾಣುತ್ತದೆ. ಚಪ್ಪೆ ರೋಗದ ಲಸಿಕೆಯನ್ನು ಪ್ರತಿ ವರ್ಷವೂ ಜೂನ್/ಜುಲೈ ತಿಂಗಳಲ್ಲಿ ಮಾಡಿಸುವುದು.</p> <p>➤ ಗಂಟಲು ಬೇನೆ: ಪ್ರತಿ ವರ್ಷವೂ ಈ ರೋಗ ಮುಂಗಾರು ಮಳೆ ಪ್ರಾರಂಭದಲ್ಲಿ (ಜೂನ್ ಮತ್ತು ಜುಲೈ) ಉಲ್ಬಣವಾಗುವುದರಿಂದ ಗಂಟಲು ಬೇನೆ ಲಸಿಕೆಯನ್ನು ಜೂನ್ ತಿಂಗಳಿನಲ್ಲಿ ಮಾಡಿಸುವುದು.</p> <p>➤ ಬಿಸಿಲು, ಮಳೆ ಮತ್ತು ಬೀಸು ಗಾಳಿಯನ್ನು ತಪ್ಪಿಸಲು ಕೋಳಿ ಮನೆಯನ್ನು ಪೂರ್ವ-ಪಶ್ಚಿಮಕ್ಕೆ ಉದ್ದವಾಗಿ ಆಯಾಕಾರವಾಗಿ ಕಟ್ಟುವುದು ಸೂಕ್ತ.</p>
ಸಮಗ್ರ ಕೃಷಿ ಪದ್ಧತಿ	<p>➤ ಮೀನಿನ ಬೇಸಾಯವನ್ನು ಮಳೆ ನೀರಿನ ಕೋಯ್ಲು ಮಾಡಿದ ಕೃಷಿ ಹೊಂಡ, ಚೆಕ್ ಡ್ಯಾಮ್ ಮತ್ತು ನಾಲಾ ಬದುಗಳಲ್ಲಿ ಮೀನಿನ ಮರಿಗಳನ್ನು ಬಿಡಿ.</p>

ದಕ್ಷಿಣ ಒಣ ವಲಯ

ಮೈಸೂರು ಜಿಲ್ಲೆ/ ಮಂಡ್ಯ ಜಿಲ್ಲೆ/ ಚಾಮರಾಜ ನಗರ ಜಿಲ್ಲೆ/ಕೊಡಗು ಜಿಲ್ಲೆ

ಬೆಳೆ/ ಜಾನುವಾರಗಳು	ಹಂತ	ರೋಗ ಮತ್ತು ಕೀಟ	ಕೃಷಿ ಸಲಹೆಗಳು
ರಾಗಿ	ಬಿತ್ತವ ಮುನ್ನ	ಬೀಜೋಪಾಚರ	ರಾಗಿ ಬಿತ್ತನೆ ಬೀಜಗಳನ್ನು ಸಾಫ್ 4ಗ್ರಾಂ ಪ್ರತಿ ಒಂದು ಕೆ.ಜಿ ಬೀಜದ ಜೊತೆ ಬೀಜೋಪಾಚರ ಮಾಡುವುದು ಸೂಕ್ತ. ಸ್ಥಳೀಯ ಬಿತ್ತನೆ ಬೀಜವಾದಲ್ಲಿ ಉಪ್ಪು ನೀರಿನ ದ್ರಾವಣ 1 ; 4 ಪ್ರಮಾಣ ಬೀಜೋಪಾಚರ ಮಾಡಿ
<p>• ಜೂನ್ ತಿಂಗಳಲ್ಲಿ ಬಿತ್ತನೆ ಮಾಡಬಹುದಾದ ರಾಗಿ ತಳಿಗಳು ಇಂಡಾಫ್-8,ಎಮ್ ಆರ್-1 ಮತ್ತು ಎಮ್ ಆರ್-2</p> <p>ಅಲಸಂದೆ,ಅವರೆ,ಉದ್ದು,ಹೆಸರು ಬೆಳೆಗಳಲ್ಲಿ ವಾತವರಣದ ವ್ಯಾತಸದಿಂದಾಗಿ ಗಿಡದಲ್ಲಿ ಹೇನು,ಹಳದಿ ರೋಗ ಕಂಡುಬರುತ್ತಿದ್ದು ಪ್ರತಿ ಒಂದು ಲೀ ನೀರಿಗೆ ಕೀಟನಾಶಕಗಳಾದ ರೋಗರ್ 1.7ಮಿ.ಲೀ ಮತ್ತು ಇಮಿಡಾಕ್ಲೊಪ್ರಿಡ್ 0.5 ಮಿ.ಲೀ ಬೆರೆಸಿ ಸಿಂಪಡಿಸುವುದು. ಮಳೆ ಇದ್ದಲ್ಲಿ ಸಿಂಪಡಿಸುವ ದ್ರಾವಣದೊಂದಿಗೆ ಸೋಫೀಡ್ ಅಂಟು ದ್ರಾವಣವನ್ನು ಬೆರೆಸಿ ಸಿಂಪಡಿಸುವುದು ಸೂಕ್ತ</p>			

ಬದನೆಬೆಳೆಯಲ್ಲಿ ಸೋಗು ರೋಗ ಕಂಡು ಬಂದಲ್ಲಿ ಇದ್ದರ ಹತ್ತೊಟ್ಟಿಗೆ 3 ಗ್ರಾಂ ಕಾರ್ಬೋಕ್ಸಿಕ್ಲೋರೈಡ್+500 ಗ್ರಾಂ ಸ್ಟ್ರೆಪ್ಟೋಮೈಸಿನ್ ಸಲ್ಫೇಟ್ ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಿ.ಅಥವಾ 20 ಗ್ರಾಂ ಬ್ಲೀಚಿಂಗ್ ಪೌಡರನ್ನು 1 ಲೀಟರ್ ನೀರಿನಲ್ಲಿ ಕರಗಿಸಿ ರೋಗ ಕಂಡು ಬಂದ ಜಾಗವನ್ನು ಚೆನ್ನಾಗಿ ನೆನಸಬೇಕು.
ಶುಂಠಿ ಮತ್ತು ಅರಿಶಿನ ಬೆಳೆಗಳಲ್ಲಿ ಗೆಡ್ಡೆ ಕೊಳೆರೋಗ ರೋಗ ಕಂಡುಬಂದಿದ್ದು ಇದರ ಹತ್ತೊಟ್ಟಿಗೆ ಜೈವಿಕ ಜೀವಾಣುವಾದ ಟ್ರೈಕೋಡರ್ಮಾ ವಿರಿಡೆ ಮತ್ತು ಅರ್ಜನೆ 10ಗ್ರಾಂನಂತೆ 30 ನಿಮಿಷ ಉಪಚರಿಸಿ ಬಿತ್ತುವುದು ಸೂಕ್ತ
ಬೆಳಗಿನ ಜಾವ ಹಾಗೂ ರಾತ್ರಿ ವೇಳೆ ವಾತಾವರಣದ ಉಷ್ಣಾಂಶದಲ್ಲಿ ಸ್ವಲ್ಪ ಇಳಿತವಿರುವುದರಿಂದ ಜಾನುವಾರು,ರೇಷ್ಮೆ ಹಾಗೂ ಕೋಳಿ ಸಾಕಣೆ ಕೊಠಡಿಯ ಉಷ್ಣಾಂಶದ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು.

ದಕ್ಷಿಣ ಬದಲಾವಣೆ ವಲಯ

ಶಿವಮೊಗ್ಗ ಜಿಲ್ಲೆ/ ಹಾಸನ ಜಿಲ್ಲೆ/ ಚಿಕ್ಕಮಗಳೂರು ಜಿಲ್ಲೆ

ಬೆಳೆಗಳು	ಹಂತ	ಕೀಟ ಮತ್ತು ರೋಗ	ಕೃಷಿ ಸಲಹೆಗಳು
ಸಾಮಾನ್ಯ	ಮೆಕ್ಕೆಜೋಳ, ರಾಗಿ, ತೊಗರಿ, ನೆಲೆಗಡಲೆ		ಮುಂತಾದ ಬೆಳೆಗಳ ಬಿತ್ತನೆ ಕಾರ್ಯ ಕೈಗೊಳ್ಳಬಹುದಾಗಿದೆ.
ಭತ್ತ	ಭೂಮಿ ಸಿದ್ಧತೆ/ ಸಸಿ ಮಡಿ ತಯಾರಿಕೆ	-	ಹಸಿರಲೆ ಗೊಬ್ಬರದ ಬೀಜವನ್ನು ಭತ್ತ ಬೆಳೆಯುವ ಭೂಮಿಯಲ್ಲಿ ಬಿತ್ತಲು ಸೂಚಿಸಿದೆ. ಭೂಮಿ ಸಿದ್ಧತೆ ಮಾಡಿ ಸಸಿಮಡಿ ತಯಾರಿಸಲು ಸೂಕ್ತ ಕಾಲ
ಮೆಕ್ಕೆಜೋಳ	ಬಿತ್ತನೆ	-	ಮೆಕ್ಕೆಜೋಳ ಬಿತ್ತನೆಗೆ ಪ್ರಮಾಣೀಕರಿಸಿದ ಬೀಜವನ್ನು ಉಪಯೋಗಿಸಿ ಬಿತ್ತನೆ ಕಾರ್ಯ ಮುಂದುವರೆಸಬಹುದಾಗಿದೆ. ಭತ್ತದ ನಂತರ 3 ದಿನದ ಒಳಗಾಗಿ ಉದಯಪೂರ್ವ ಕಳೆನಾಶಕಗಳಾದ ಅಟ್ರಾಜಿನ್ 1 ಕೆ. ಗ್ರಾಂ. ಅಥವಾ 1 ಲೀಟರ್ ಪೆಂಡಿಮಿಥಲಿನ್ 30 ಇ.ಸಿ. ಅಥವಾ 170 ಮಿ.ಲೀ. ಆಕ್ಸಿಪ್ಲೋರೊಪೆನ್ 23.5 ಇ.ಸಿ. ಯನ್ನು 300 ಲೀಟರ್ ನೀರಿಗೆ ಬೆರೆಸಿ ಪ್ರತಿ ಎಕರೆಗೆ ಸಿಂಪಡಿಸಲು ಸೂಚಿಸಿದೆ.
ಅಡಿಕೆ	ಹೂ ಬಿಡುವ/ ಕಾಯಿ ಬಿಡುವ ಹಂತ	ಎಲೆಚುಕ್ಕೆ ರೋಗ	ಮ್ಯಾಂಕೋಜೆಬ್ 2 ಗ್ರಾಂ/ಲೀಟರ್ ಅಥವಾ ತಾಮ್ರದ ಆಕ್ಸಿಕ್ಲೋರೈಡ್ 3 ಗ್ರಾಂ/ಲೀಟರ್‌ನಂತೆ ಸಿಂಪಡಿಸಬೇಕು.
		ಹಳದಿ ಎಲೆ ರೋಗ	ಬೇಸಿಗೆಯಲ್ಲಿ ನೀರನ್ನು ಕೊಟ್ಟು ನೀರು ನಿರ್ವಹಣಾ ಕ್ರಮಗಳನ್ನು ಅನುಸರಿಸುವುದು. ಶಿಫಾರಸ್ಸು ಮಾಡಿದ ರಸಗೊಬ್ಬರಗಳನ್ನು ಹಾಗೂ ಲಘುಪೂರ್ವಕಗಳನ್ನು ಒದಗಿಸುವುದು. ಹಸಿರಲೆ ಮತ್ತು ತಿಪ್ಪೆಗೊಬ್ಬರಗಳನ್ನು ಒದಗಿಸುವುದು. 1 ಕೆ.ಗ್ರಾಂ. ಫಾಸ್ಫೇಟ್ ಗೊಬ್ಬರ, 2. ಕೆ.ಗ್ರಾಂ. ಬೇವಿನ ಹಿಂಡಿಯನ್ನು ಎರಡು ಕಂತುಗಳಲ್ಲಿ ಪ್ರತಿ ಗಿಡಕ್ಕೆ ಕೊಡಬೇಕು. ಏಪ್ರಿಲ್ ತಿಂಗಳಲ್ಲಿ ಸುಳಿತಿಗಣೆಯನ್ನು ನಿಯಂತ್ರಿಸಲು ರಂಧ್ರಗಳಿರುವ ಪ್ಲಾಸ್ಟಿಕ್ ಚೀಲದಲ್ಲಿ 2 ಗ್ರಾಂ. ಫೋರೇಟ್ ಹರಳುಗಳನ್ನು ಹಾಕಿ ಎಲೆಗಳಡಿಯಲ್ಲಿ ಇಡಬೇಕು. ಕೀಟಗಳ ನಿರ್ವಹಣೆಗೆ ಸೂಕ್ತ ಕ್ರಮಗಳನ್ನು ಅನುಸರಿಸಬೇಕು. ಬಸಿಗಾಲುಮೆಗಳನ್ನು ನಿರ್ಮಿಸುವುದು. ಅಲಸಂದಿ ಅಥವಾ ಇನ್ನಿತರ ಹಸಿರಲೆ ಬೆಳೆಗಳನ್ನು ಗಿಡಗಳ ನಡುವಿನ ಸ್ಥಳದಲ್ಲಿ ಬೆಳೆಯುವುದು.
		ಹೂಗೊಂಚಲು ತಿನ್ನುವ ಹುಳು	ಸುಳಿ ಸುತ್ತಲಿನ ಎಲೆಗಳ ಬುಡದಲ್ಲಿ ಮೂರು ತಿಂಗಳಿಗೊಮ್ಮೆ 10 ಗ್ರಾಂ ಶೇ. 10 ರ ಫೋರೇಟ್ ಹರಳುಗಳನ್ನು ಚಿಕ್ಕ ಪಾಲಿಡೀನ್ ಚೀಲದಲ್ಲಿ ತೂತುಗಳನ್ನು ಮಾಡಿ ಇಡುವುದರಿಂದ ನಿಯಂತ್ರಿಸಬಹುದು.
		ಕಾಂಡ ಸೂರುಮಿಕೆ	ಬಸಿಗಾಲುಮೆ ಒದಗಿಸುವುದು ಹಾಗೂ ಬಾದಿತ ಕಾಂಡವನ್ನು ಕೆತ್ತಿ ಟಾರ್ ಅಥವಾ ಶೇ. 1 ರ ಬೋರ್ಡೋ ಪೇಸ್ಟ್ ನ್ನು ಲೇಪಿಸುವುದು.
		ಅಣಬೆ ರೋಗ	ಮರದ ಬುಡಕ್ಕೆ ಶೇ. 0.3ರಷ್ಟು ಕ್ಯಾಲಿಕ್ಸಿನ್‌ನ್ನು 15-20 ಲೀ. ನಂತೆ 3 ತಿಂಗಳಿಗೊಮ್ಮೆ ಹಾಕಬೇಕು ಅಥವಾ 1.5ರ ಕ್ಯಾಲಿಕ್ಸಿನ್ ದ್ರಾವಣವನ್ನು ಬೇರಿನ ಮೂಲಕ 3 ತಿಂಗಳಿಗೊಮ್ಮೆ ಕೊಡಬೇಕು ಅಥವಾ ಹೆಕ್ಸಾಕೊನಜೋಲ್ 1 ಗ್ರಾಂ/ಲೀಟರ್‌ನಂತೆ ಬೇರೆಸಿ ಲೇಪಿಸಲು ಸೂಚಿಸಿದೆ.
		ಹಿಂಗಾರು ಒಣಗು ರೋಗ	ಹತ್ತೊಟ್ಟಿಗಾಗಿ ಪ್ರತಿ ಲೀಟರ್ ನೀರಿಗೆ 2.0 ಗ್ರಾಂ ಕಾರ್ಬೋಡೈಜಿಮ್‌ಅಥವಾ ಮ್ಯಾಂಕೋಜೆಬ್ 2.0 ಗ್ರಾಂ ಸಿಂಪಡಿಸಬೇಕು.
		ಅಡಿಕೆ ದುಂಡಾಣು ಎಲೆ ಪಟ್ಟಿರೋಗ	ರೋಗದ ಭಾದ ಕಾಣಿಸಿದಲ್ಲಿ ಸಾರಜನಕ ಗೊಬ್ಬರ ಕೊಡುವುದನ್ನು ನಿಲ್ಲಿಸುವುದು. ಪ್ರತೀ ಲೀಟರ್ ನೀರಿಗೆ 2.0 ಗ್ರಾಂ. ತಾಮ್ರದ ಆಕ್ಸಿಕ್ಲೋರೈಡ್ 0.5 ಗ್ರಾಂ ಸ್ಟ್ರೆಪ್ಟೋಮೈಸಿನ್ ಮಿಶ್ರಮಾಡಿ 20 ದಿನಗಳ ಅಂತರದಲ್ಲಿ ಸಿಂಪಡಿಸಿ.
		ಅಡಿಕೆ ಸುಳಿಕೊಳೆ ರೋಗ	ರೋಗ ಪೀಡಿತ ಮರದ ಸುಳಿ ಭಾಗದಲ್ಲಿರುವ ಕೊಳೆತ ನೀರನ್ನು ಬಟ್ಟೆಯಿಂದ ಅದ್ದಿ ತೆಗೆದು ಸುಳಿಕೊಳೆತ ಭಾಗವನ್ನು ಒಳ್ಳೆಯ ನೀರಿನಿಂದ ಸ್ವಚ್ಛಗೊಳಿಸಿ ನಂತರ ಶೇ. 10 ರ ಬೋರ್ಡೋ ಪೇಸ್ಟ್‌ನ್ನು ಅಥವಾ ಶೇ. 3 ರ ತಾಮ್ರದ ಆಕ್ಸಿಕ್ಲೋರೈಡ್ ಅಂಟನ್ನು ಸ್ವಚ್ಛ ಮಾಡಿದ ಜಾಗಕ್ಕೆ ಲೇಪಿಸುವುದು.
		ಕಾಯಿ ಉದುರುವುದು >/ ಅಂಡೊಡಕ	ಬಸಿಗಾಲುಮೆ ಒದಗಿಸುವುದು ಹಾಗೂ 2ಗ್ರಾಂ ಬೊರಾಕ್ಸ್ ನ್ನು ಪ್ರತಿ ಲೀ. ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.
		ತಂಗು	ಹೂ ಬಿಡುವ/ ಕಾಯಿ

	ಬಿಡುವ ಹಂತ		ಸೋಪಿನ ಪುಡಿ (5 ಗ್ರಾಂ) ಮಿಶ್ರಣ ಮಾಡಿ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಗೊಂಚಲಿಗೆ ಸಿಂಪಡಿಸಬೇಕು.
		ಎಲೆ ಚುಕ್ಕೆ ರೋಗ (ಪೆಸ್ಟಲೋಷಿಯಾ)	ಎಲೆ ಚುಕ್ಕೆ ರೋಗದ ಬಾಧೆಯನ್ನು ತಡೆಯಲು 2 ಗ್ರಾಂ ಮ್ಯಾಂಗ್ನೀಜ್ 75 ಡಬ್ಲ್ಯೂ.ಪಿ. ಅಥವಾ 3 ಗ್ರಾಂ ತಾಮ್ರದ ಆಕ್ಸಿಕ್ಲೋರೈಡ್ ಶೇ. 50 ಡಬ್ಲ್ಯೂ.ಪಿ. ಶಿಲೀಂಧ್ರ ನಾಶಕವನ್ನು 1 ಲೀಟರ್ ನೀರಿನಲ್ಲಿ ಕರಗಿಸಿ ಎಲೆಗಳ ಮೇಲೆ ಸಿಂಪಡಿಸಬೇಕು.
		ಕಪ್ಪು ತಲೆ ಕಂಬಳಿ ಹುಳು	ಮೆಟಾರೈಜಿಯಂ ಅನಿಸೊಪ್ಲ @ 20 ಗ್ರಾಂ. ಪ್ರತಿ ಲೀಟರ್ ಅಥವಾ ಬಪ್ಪರಿಯಾ ಬ್ಯಾಸಿಯಾನಾ @ 20 ಗ್ರಾಂ ಪ್ರತಿ ಲೀಟರ್ ಅಥವಾ ಗೊನಿಯೊಜಸ್ ನೆಪೆಂಟಿಡಿಸ್ @ ಒಂದು ಪ್ರೌಢ ಹುಳು ಪ್ರತಿ ಮರಕ್ಕೆ ಬಿಡಬೇಕು.
		ಸುಳಿಕೊರೆಯುವ ರೈನೋಸರಸ್ ದುಂಬಿ	ಕಬ್ಬಿಣದ ಕೊಕ್ಕೆಯ ಸಹಾಯದಿಂದ ರಂಧ್ರದಲ್ಲಿರುವ ದುಂಬಿಯನ್ನು ಹೊರಗೆ ತೆಗೆಯಬೇಕು. ನಂತರ ದುಂಬಿಯ ಬಾಧೆಯಿಂದ ಉಂಟಾದ ರಂಧ್ರದಲ್ಲಿ ಶೇ. 2ರ ಕ್ಲಿನಾಲ್‌ಫಾಸ್ ಅಥವಾ ಶೇಕಡಾ 5ರ ಮೆಲಾಡಿಯಾನ್ ಮತ್ತು ಮರಳನ್ನು 1:1 ಪ್ರಮಾಣದಲ್ಲಿ ಬೆರೆಸಿದ ಮಿಶ್ರಣವನ್ನು ತುಂಬಬೇಕು.
ಶುಂಠಿ/ ಅರಿಸಿಣ	ಮೊಳಕೆಯೊಡೆಯುವ ಹಂತ	ಎಲೆ ತಿನ್ನುವ ಹುಳು	ಎಲೆ ತಿನ್ನುವ ಹುಳು, ಕಾಂಡ ಕೊರೆಯುವ ಹುಳುವಿನ ಹತೋಟಿಗೆ 1.7 ಮಿ. ಲೀ. ಡೈಮಿಥೋಯೇಟ್ 30 ಇ.ಸಿ. ಅಥವಾ 1 ಮಿ. ಲೀ. ಮೊನೋಕ್ಲೋಟೋಫಾಸ್ 36 ಎಸ್. ಎಲ್. ಅಥವಾ 2 ಮಿ. ಲೀ. ಮೆಲಾಡಿಯಾನ್ 50 ಇ.ಸಿ. ಪ್ರತಿ ಲೀಟರ್ ನೀರಿನಲ್ಲಿ ಸೇರಿಸಿ ಸಿಂಪಡಿಸಬೇಕು.
ಬಾಳೆ	-	ಸೀಗಟೋಕ ರೋಗ	ಪ್ರತಿ ಲೀಟರ್ ನೀರಿಗೆ 2 ಗ್ರಾಂ. ಕಾರ್ಬನ್‌ಡೈಜಿಮ್ + ಮ್ಯಾಂಗ್ನೀಜ್ ಸೇರಿಸಿ 2-3ಲೀ ದ್ರಾವಣವನ್ನು ಪ್ರತಿ ಗುಣಿಗೆ ಹಾಕಬೇಕು. 15 ದಿನಗಳ ನಂತರ, ಕ್ಲೋರೋಥಲನಿಲ್ @ 2.0 ಗ್ರಾಂ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.
		ಹುಸಿಕಾಂಡ ಕೊರೆಯುವ ಹುಳು	5 ಮಿ.ಲೀ. ಕ್ಲೋರೋಪೈರಿಫಾಸ್ ಅಥವಾ ಡೈಮಿಥೋಯೇಟ್ 5 ಮಿ.ಲೀ. ನೀರಿನಲ್ಲಿ ಬೆರೆಸಿ ಕಾಂಡಕ್ಕೆ ಭೂಮಿಯಿಂದ ಒಂದು ಅಡಿ ಎತ್ತರಕ್ಕೆ ಚುಚ್ಚುಮದ್ದಿನ ಮೂಲಕ ಕೊಡಬೇಕು. (2-3 ಸೆಂ.ಮೀ.ಅಳ) ಅಥವಾ ಕ್ಲೋರೋಪೈರಿಫಾಸ್ 2.5 ಮಿ. ಲೀ.ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.
		ಪನಾಮ ಸೊರಗು ರೋಗ	ಹತೋಟಿಗಾಗಿ ಪ್ರತಿ ಲೀಟರ್ ನೀರಿಗೆ ಶೇ. 0.2 ಕಾರ್ಬನ್‌ಡೈಜಿಮ್ ಅಥವಾ ಪೊಪಿಟೋನಿಲ್ 0.5 ಮಿ.ಲೀ. ದ್ರಾವಣವನ್ನು ಗಿಡದ ಸುತ್ತಲು ಹಾಕಲು ಸೂಚಿಸಿದೆ.
ಕಬ್ಬು	ತೆಂಡೆಯೊಡೆಯುವ ಹಂತ	ಎಲೆ ಚುಕ್ಕೆ ರೋಗ	ಪ್ರತಿ ಲೀಟರ್ ನೀರಿಗೆ 2.5 ಗ್ರಾಂ ತಾಮ್ರದ ಆಕ್ಸಿಕ್ಲೋರೈಡ್ ಅಥವಾ 2 ಗ್ರಾಂ. ಕಾರ್ಬನ್‌ಡೈಜಿಮ್ ಶಿಲೀಂಧ್ರನಾಶಕವನ್ನು 8, 12, 16 ಮತ್ತು 20ನೇ ವಾರಗಳಲ್ಲಿ ಎಕರೆಗೆ ಪ್ರತಿ ಬಾರಿ 300 ಲೀ. ದ್ರಾವಣ ಸಿಂಪಡಿಸಿ.
		ಗೆದ್ದಲು ಹುಳು	ಹುತ್ತದಲ್ಲಿ ರಾಣಿ ಹುಳು ಹುಡುಕಿ ಸಾಯಿಸುವುದು, ಮಣ್ಣಿನಲ್ಲಿ ತೇವಾಂಶ ಕಾಯ್ದುಕೊಳ್ಳುವುದು, ಮತ್ತು ಕ್ಲೋರೋಪೈರಿಫಾಸ್ 20 ಇ.ಸಿ.ನ್ನು 5 ಮಿ. ಲೀ. ಪ್ರತಿ ಲೀಟರ್ ನೀರಿಗೆ ಸೇರಿಸಿ ಭಾದ್ರಗೊಳಗಾದ ಪ್ರದೇಶಕ್ಕೆ ಮಣ್ಣು ನೆನೆಯುವಂತೆ ಸುರಿಯುವುದು.
		ಸ್ವೈಗಾ ಕಳೆ	ಸ್ವೈಗಾ ಕಳೆ ನಿಯಂತ್ರಣಕ್ಕೆ 2,4-ಡಿ ಸೋಡಿಯಂ ಉಪ್ಪನ್ನು 1 ಕಿ ಗ್ರಾಂ ನ್ನು 500 ಲೀ. ನೀರಿಗೆ ಬೆರೆಸಿ ಕಳೆಯ ಮೇಲೆ ಸಿಂಪಡಿಸಬೇಕು ಅಥವಾ ಪ್ರತಿಶತ 20ರ ಯೂರಿಯಾ ದ್ರಾವಣವನ್ನು ಕಳೆಯಮೇಲೆ ಸಿಂಪಡಿಸಬೇಕು.
		ಸುಳಿ ಕೊರೆಯುವ ಹುಳು	ಬಾಧೆ ಕಂಡಾಗ ಕ್ಲೋರೋಪೈರಿಫಾಸ್ 20 ಇ.ಸಿ.ನ್ನು 2 ಮಿ.ಲೀ ಯನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಿ.
		ಹಳದಿ ನಂಜು ರೋಗ	ರೋಗ ಬಂದ ಗಿಡಗಳನ್ನು ಕಿತ್ತು ಸುಟ್ಟು ಹಾಕಿ.

ಉತ್ತರ ಬದಲಾವಣೆ ವಲಯ

ಬೆಳಗಾವಿ ಜಿಲ್ಲೆ/ ಧಾರವಾಡ ಜಿಲ್ಲೆ/ ಹಾವೇರಿ ಜಿಲ್ಲೆ

- ಮಳೆಯ ಅವಕಾಶವಿರುವುದರಿಂದ ರೈತಬಾಂದವರು ಮಳೆಯಾದ ತಕ್ಷಣ ಬಿತ್ತುವ ತೇವಾಂಶ ನೋಡಿ ಮುಂಗಾರಿ ಬೆಳೆಗಳ ಬಿತ್ತನೆ ಮುಂದುವರಿಸಬೇಕು.
- ಮುಂಗಾರಿ ಬಿತ್ತನೆಗೆ: ಹೆಸರು: DDGV-2, ಉದ್ದು: DBGV-5, DU-1, ಶೇಂಗಾ: G-2-52, GPBD-4, ಸೋಯಾಅವರೆ: Dsb-21, JS-335 ಮತ್ತು ತೊಗರಿ: TS-3R ತಳಿಗಳನ್ನು ಉಪಯೋಗಿಸಬೇಕು.

<p>ಹೆಸರು</p>	<ul style="list-style-type: none"> • ಮಳೆಯಾದ ನಂತರ ಬಿತ್ತುವ ತೇವಾಂಶ ನೋಡಿ ಬಿತ್ತನೆ ಮಾಡಬಹುದು. • ಬೀಜ: ಪ್ರತೀ ಹೆಕ್ಟೇರಿಗೆ 12 ರಿಂದ 15 ಕೆಜಿ. ಮತ್ತು • ರಾಸಾಯನಿಕ ಗೊಬ್ಬರ:25:50 ಕೆಜಿ ಸಾರಜನಕ: ರಂಜಕ ಪ್ರತಿ ಹೆಕ್ಟೇರಿಗೆ ಉಪಯೋಗಿಸಬೇಕು. • ರೈಜೋಬಿಯಂ: ಅಣುಜೀವಿ ಗೊಬ್ಬರ: 500 ಗ್ರಾಂ ಪ್ರತಿ ಹೆಕ್ಟೇರಿಗೆ • ರಂಜಕ ಕರಗಿಸುವ ಗೊಬ್ಬರ: 1250 ಗ್ರಾಂ ಪ್ರತಿ ಹೆಕ್ಟೇರಿಗೆ
<p>ಉದ್ದ</p>	<ul style="list-style-type: none"> • ಬೀಜ: ಪ್ರತೀ ಹೆಕ್ಟೇರಿಗೆ 15 ರಿಂದ 18 ಕೆಜಿ. ಮತ್ತು • ರಾಸಾಯನಿಕ ಗೊಬ್ಬರ:25:50 ಕೆಜಿ ಸಾರಜನಕ: ರಂಜಕ ಪ್ರತಿ ಹೆಕ್ಟೇರಿಗೆ ಉಪಯೋಗಿಸಬೇಕು. • ರೈಜೋಬಿಯಂ: ಅಣುಜೀವಿ ಗೊಬ್ಬರ: 500 ಗ್ರಾಂ ಪ್ರತಿ ಹೆಕ್ಟೇರಿಗೆ • ರಂಜಕ ಕರಗಿಸುವ ಗೊಬ್ಬರ: 500 ಗ್ರಾಂ ಪ್ರತಿ ಹೆಕ್ಟೇರಿಗೆ
<p>ಶೇಂಗಾ</p>	<ul style="list-style-type: none"> • ಬೀಜ: ಪ್ರತೀ ಹೆಕ್ಟೇರಿಗೆ 125 ರಿಂದ 150 ಕೆಜಿ. ಮತ್ತು • ರಾಸಾಯನಿಕ ಗೊಬ್ಬರ:25:50:25 ಕೆಜಿ ಸಾರಜನಕ: ರಂಜಕ: ಪೊಟ್ಯಾಶ್ ಪ್ರತಿ ಹೆಕ್ಟೇರಿಗೆ. ನೀರಾವರಿಯಲ್ಲಿ 25 ಕೆ.ಜಿ ಹೆಚ್ಚಿಗೆ ರಂಜಕ ಗೊಬ್ಬರವನ್ನು ಉಪಯೋಗಿಸಬೇಕು. • ರೈಜೋಬಿಯಂ: ಅಣುಜೀವಿ ಗೊಬ್ಬರ: 2.5 ಕೆ.ಜಿ ಪ್ರತಿ ಹೆಕ್ಟೇರಿಗೆ • ರಂಜಕ ಕರಗಿಸುವ ಗೊಬ್ಬರ: 2.5 ಕೆ.ಜಿ ಪ್ರತಿ ಹೆಕ್ಟೇರಿಗೆ
<p>ಸೋಯಾಅವರೆ</p>	<ul style="list-style-type: none"> • ಬೀಜ: ಪ್ರತೀ ಹೆಕ್ಟೇರಿಗೆ 62 ರಿಂದ 65 ಕೆಜಿ. ಮತ್ತು • ರಾಸಾಯನಿಕ ಗೊಬ್ಬರ:40:80:25: ಕೆಜಿ ಸಾರಜನಕ: ರಂಜಕ: ಪೊಟ್ಯಾಶ್ ಪ್ರತಿ ಹೆಕ್ಟೇರಿಗೆ ಉಪಯೋಗಿಸಬೇಕು. • ರೈಜೋಬಿಯಂ: ಅಣುಜೀವಿ ಗೊಬ್ಬರ: 1250 ಗ್ರಾಂ ಪ್ರತಿ ಹೆಕ್ಟೇರಿಗೆ • ರಂಜಕ ಕರಗಿಸುವ ಗೊಬ್ಬರ: 1250 ಗ್ರಾಂ ಪ್ರತಿ ಹೆಕ್ಟೇರಿಗೆ
<p>ಕಬ್ಬು</p>	<ul style="list-style-type: none"> • ಕಬ್ಬು ನಾಟಿಮಾಡುವದಕ್ಕಿಂತ 2-3 ವಾರ ಮೊದಲು 25 ಟನ್ ಕೊಟ್ಟಿಗೆ ಗೊಬ್ಬರ/2.5 ಟನ್ ಎರೆಹುಳು ಗೊಬ್ಬರ ಪ್ರತಿ ಹೆಕ್ಟೇರಿಗೆ ಮಣ್ಣಿನಲ್ಲಿ ಬೆರೆಸಬೇಕು. • ಮಣ್ಣಿನಲ್ಲಿ ಸಲ್ಫರ್ ಕೊರತೆಯಿರುವ ಕಡೆಗಳಲ್ಲಿ ಹೆಕ್ಟೇರಿಗೆ 500 ಕಿ.ಗ್ರಾಂ ನಂತೆ ಜಿಪ್ಸಂ ಕೊಡುವುದರಿಂದ ಕಬ್ಬಿನ ಗುಣಮಟ್ಟ ಮತ್ತು ಇಳುವರಿಯನ್ನು ಹೆಚ್ಚಿಸಬಹುದು. • ಬೇಸಿಗೆ/ ಬರದ ಸಮಯದಲ್ಲಿ ಸಾಲುಬಿಟ್ಟುಸಾಲು ರವದಿಯನ್ನು ಹಾಕಿ ರವದಿ ಹಾಕದ ಸಾಲುಗಳಿಗೆ ನೀರು ಹಾಯಿಸಬೇಕು.
<p>ಮೆಣಶಿನಕಾಯಿ/ ಟೊಮ್ಯಾಟೊ/ ಬದನೆ</p>	<ul style="list-style-type: none"> • ಟೊಮ್ಯಾಟೊ ಬೆಳೆಯಲ್ಲಿ, ಕಾಯಿಹೊರಕದ ಭಾದೆ ಕಂಟುಬಂದಲ್ಲಿ 1.0 ಗ್ರಾಂ ಥಯೋಡಿಕ್ಯಾರ್ಬ್ 75 ಡಬ್ಲ್ಯು.ಸಿ ಪ್ರತಿ ಲೀ. ನೀರಿಗೆ ಬೆರೆಸಿ ಸಿಂಪರಿಸಬೇಕು. • ಟೊಮ್ಯಾಟೊ ಬೆಳೆಯಲ್ಲಿ ಪ್ರತಿ ಎರಡು ಸಾಲುಗಳ ಮಧ್ಯೆ ಒಂದು ಸಾಲು ಮೂಲಂಗಿ ಬೆಳೆಯನ್ನು ಅಂತರ ಬೆಳೆಯಾಗಿ ಬೆಳೆಯುವದರಿಂದ ಹಣ್ಣು ಕೊರಕದಬಾಧೆ ಕಡಿಮೆಮಾಡಬಹುದು. • ಹೂಬಿಡುವ ಹಂತದಲ್ಲಿರುವ ಬೆಳೆಗೆ ಎನ್‌ಎಎ (ನೆಪ್ತಲಿನ್ ಆಸಿಟಿಕ್ ಆಸಿಡ್) 100 ಲೀ ನೀರಿಗೆ 5ಎಮ್‌ಎಲ್ ಬೆರೆಸಿ ಸಿಂಪರಿಸಬೇಕು. • ಬದನೆಯಲ್ಲಿ ಕಾಂಡ ಮತ್ತು ಕಾಯಿ ಕೊರಕದ ಹತೋಟಿಗೆ, ಬಾದಿತ ಸಸ್ಯದ ರೆಂಬೆ ಮತ್ತು ಕೆಳಗೆ ಉದುರಿದ ಕಾಯಿಗಳನ್ನು ಆರಿಸಿ ತೆಗೆಯಬೇಕು ಮತ್ತು ಸಿಂಪರಣೆಗೆ ಕಾರ್ಬರಿಲ್ 50% ಡಬ್ಲ್ಯು ಪಿ 2 ಗ್ರಾಂ + ವೆಟಿಬಲ್ ಸಲ್ಫರ್ 50% ಡಬ್ಲ್ಯು ಪಿ 2 ಗ್ರಾಂ ಪ್ರತಿ ಲೀ. ನೀರಿಗೆ ಬೆರೆಸಿ ಸಿಂಪರಿಸಬೇಕು. • ಮಣ್ಣು ಮತ್ತು ಹವಾಗುಣವನ್ನಾದರಿಸಿ ಕೆಂಪು ಮಣ್ಣಿನಲ್ಲಿ 5-7 ದಿನಗಳಿಗೊಮ್ಮೆ ಮತ್ತು ಕಪ್ಪು ಮಣ್ಣಿನಲ್ಲಿ 15 ದಿನಗಳಿಗೊಮ್ಮೆ ನೀರು ಹಾಯಿಸಬೇಕು.
<p>ಪಶು ವಿಜ್ಞಾನ</p>	<ul style="list-style-type: none"> • ಕರು ಹಾಗೂ ಗರ್ಭಿಣಿ ಹಸು ಎಮ್ಮೆಗಳಿಗೆ ಜಂತುನಾಶಕ ಔಷಧಿಯನ್ನು ಪಶುವೈದ್ಯರ ಮಾರ್ಗದರ್ಶನದಲ್ಲಿ ಕುಡಿಸಬೇಕು. • ಹಾಲು ಕೊಡುವ ಪ್ರಾಣಿಗಳಿಗೆ ಅವು ಕೊಡುವ ಹಾಲಿನ ಆಧಾರದ ಮೇಲೆ ಆಹಾರವನ್ನು ಕೋಡಬೇಕು. • ಎರೆಹುಳು ಕೃಷಿ ಮಾಡುವವರು ಎರೆಕುಣಿಗಳಲ್ಲಿ ಎರೆಗೊಬ್ಬರ ಉತ್ಪಾದನೆ ಯಾಗುವವರೆಗೆ ತೇವಾಂಶವು ಶೇ. 60-70 ರಷ್ಟು ಇರುವಹಾಗೆ ನೋಡಿಕೊಳ್ಳಬೇಕು. • ನೆರಳಿಗಾಗಿ ಎರೆಹುಳು ಕುಣಿಯುತ್ತ ತರಕಾರಿ ಬೆಳೆದರೆ ಇದರ ಕೀಟ/ರೋಗದ ಹತೋಟಿಗೆ ರಾಸಾಯನಿಕಗಳನ್ನು ಸಿಂಪರಣೆ ಮಾಡಬಾರದು. • ಸುಮಾರು 3 ರಿಂದ 5 ಟನ್ ತ್ಯಾಜ್ಯ ಉಪಯೋಗಿಸಿ 2-4 ಟನ್ ಎರೆಗೊಬ್ಬರ ಉತ್ಪಾದಿಸಬಹುದಾಗಿದೆ. • ದನಗಳ ಕೊಟ್ಟಿಗೆಯನ್ನು ಸ್ವಚ್ಛವಾಗಿಡಬೇಕು.

ಗುಡ್‌ಗಾಡು ಪ್ರದೇಶ

ಉತ್ತರ ಕನ್ನಡ ಜಿಲ್ಲೆ

--

ಕರಾವಳಿ ವಲಯ

ದಕ್ಷಿಣ ಕನ್ನಡ ಜಿಲ್ಲೆ / ಉಡುಪಿ ಜಿಲ್ಲೆ

--